



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೫ Part - V	ಬೆಂಗಳೂರು, ಸೋಮವಾರ, ೦೨, ಡಿಸೆಂಬರ್, ೨೦೨೪(ಮಾರ್ಗಶಿರ, ೧೧, ಶಕವರ್ಷ, ೧೯೪೬) BENGALURU, MONDAY, 02, DECEMBER, 2024(MARGASHIRA, 11, SHAKAVARSHA, 1946)	ಸಂ. ೫೮೮ No.588
---------------------	--	-------------------

ಕರ್ನಾಟಕ ವಿಧಾನ ಪರಿಷತ್ತು

ಸಂಖ್ಯೆ: ಕವಿಪ:ಆ-1:179:ನೇನೇ:2023

ವಿಧಾನ ಪರಿಷತ್ತಿನ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ: 5079, ವಿಧಾನಸೌಧ,
ಬೆಂಗಳೂರು-560 001, ದಿನಾಂಕ:30.11.2024

ತಿದ್ದುಪಡಿ ಅಧಿಸೂಚನೆ

ವಿಷಯ: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲ ಖಾಲಿ ಇರುವ ಉಳಿಕೆ ಮೂಲ
ವೃಂದ ಮತ್ತು ಕಲ್ಯಾಣ-ಕರ್ನಾಟಕ ವೃಂದದಲ್ಲಿನ ಕಿರಿಯ ಸಹಾಯಕರ
ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡುವ ಬಗ್ಗೆ.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಮತ್ತು ಸೇವಾ
ಷರತ್ತುಗಳು) ನಿಯಮಗಳು, 2021ರ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ವೃಂದಗಳ
ಹುದ್ದೆಗಳಿಗೆ ಅಧಿಸೂಚನೆಯನ್ನು ದಿನಾಂಕ:12.03.2024ರಂದು ಹೊರಡಿಸಲಾಗಿದ್ದು, ಸದರಿ ಅಧಿಸೂಚನೆಯಲ್ಲಿನ ಕ್ರಮ
ಸಂಖ್ಯೆ:06ರಲ್ಲಿನ ಕಿರಿಯ ಸಹಾಯಕರ ಉಳಿಕೆ ವೃಂದದ ಹುದ್ದೆಗಳ ಕುರಿತಂತೆ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು.

<http://kea.kar.nic.in> ಅಥವಾ <https://cetonline.karnataka.gov.in/kea>

ಹುದ್ದೆಗಳ ವರ್ಗೀಕರಣದ ವಿವರ:

ಹುದ್ದೆಯ ಹೆಸರು: ಕಿರಿಯ ಸಹಾಯಕರು-07 ಹುದ್ದೆಗಳು

ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 06 ಹುದ್ದೆಗಳು, ಕಲ್ಯಾಣ-ಕರ್ನಾಟಕ 01 ಹುದ್ದೆ

ವೇತನ ಶ್ರೇಣಿ: 34100-800-35700-900-39300-1000-43300-1125-

47800-1250-52800-1375-58300-1500-64300-1650-67600.

ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-06 ಹುದ್ದೆಗಳು

ಕ್ರ ಸಂ.	ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಕನ್ನಡ ಮಾಧ್ಯಮ	ಯೋಜನಾ ಅಭ್ಯರ್ಥಿ	ಅಂಗವಿಕಲರು	ತೃತೀಯ ಅಂಗ	ಒಟ್ಟು
01	ಪರಿಶಿಷ್ಟ ಜಾತಿ	01	-	-	-	-	-	-	-	01
02	ಸಾಮಾನ್ಯ	-	01	01	-	-	-	-	-	02

03	ಪರಿಶಿಷ್ಟ ಪಂಗಡ	01	-							01
04	ಪ್ರವರ್ಗ-1	01	-	-	-	-	-	-	-	01
05	ಪ್ರವರ್ಗ-2ಎ	01	-	-	-	-	-	-	-	01
	ಒಟ್ಟು	04	01	01	-	-	-	-	-	06

ಮೀಸಲಾತಿ ವರ್ಗೀಕರಣ(ಕಲ್ಯಾಣ-ಕರ್ನಾಟಕ)-01 ಹುದ್ದೆ

ಕ್ರ ಸಂ	ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಕನ್ನಡ ಮಾಧ್ಯಮ	ಯೋಜನಾ ಅಭ್ಯರ್ಥಿ	ಅಂಗವಿಕಲರು	ತೃತೀಯ ಅಂಗ	ಒಟ್ಟು
01	ಪರಿಶಿಷ್ಟ ಜಾತಿ	01	-	-	-	-	-	-	-	01
	ಒಟ್ಟು	01	-	-	-	-	-	-	-	01

ದಿನಾಂಕ:12.03.2024ರಂದು ಹೊರಡಿಸಿರುವ ಅಧಿಸೂಚನೆಯಲ್ಲಿನ ಎಲ್ಲಾ ಹುದ್ದೆಗಳಿಗೆ ಹಾಗೂ ಮೇಲ್ಕಂಡ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ಪರಿಷ್ಕೃತ ದಿನಾಂಕವು ಈ ಕೆಳಕಂಡಂತಿರುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ	04.12.2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ	03.01.2025.
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ	04.01.2025.

- ದಿನಾಂಕ:12.03.2024ರ ಅಧಿಸೂಚನೆಯ ಕ್ರಮ ಸಂಖ್ಯೆ:3(1)ರಲ್ಲಿನ ವಯೋಮಿತಿ ಸಡಿಲಕೆ ಕೋಷ್ಟಕದಲ್ಲಿ ನಮೂದಿಸಿರುವ “ಗರಿಷ್ಠ ವಯೋಮಿತಿಗೆ 02 ವರ್ಷಗಳ ಸಡಿಲಕೆ ನೀಡಲಾಗಿದೆ” ಎಂಬುದರ ಬದಲಾಗಿ “03 ವರ್ಷಗಳ ಸಡಿಲಕೆ ನೀಡಲಾಗಿದೆ” ಎಂಬುದಾಗಿ ಓದಿಕೊಳ್ಳತಕ್ಕದ್ದು .
- ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ:12.03.2024ರ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಎಲ್ಲಾ ಅರ್ಹತೆ, ಸೂಚನೆ, ನಿಬಂಧನೆ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದನ್ನು ಅಭ್ಯರ್ಥಿಗಳು ಗಮನಿಸಬಹುದಾಗಿದೆ.

ಮಾನ್ಯ ಸಭಾಪತಿಯವರ ಆದೇಶಾನುಸಾರ

(ಕೆ.ಆರ್. ಮಹಾಲಕ್ಷ್ಮಿ)

ಕಾರ್ಯದರ್ಶಿ,

ಕರ್ನಾಟಕ ವಿಧಾನ ಪರಿಷತ್ತು.